



ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ

Bangalore Development Authority

ಸಂಖ್ಯೆ: ಬೆಂಅಪ್ರಾ/ನಮ/ಅಸ/ಅಅ-2/ತಾಸ-3/ಉ/03/2023-24

ದಿನಾಂಕ: 17.04.2023

ಬೆಂಗಳೂರು
ಅನುಸೂಚಿ-ಎ 5
(ಉಪವಿಧಿ ಸಂಖ್ಯೆ: 4.1)

ಆಯುಕ್ತರವರ ಕಛೇರಿ,
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ,
ಬೆಂಗಳೂರು.

ನಕ್ಷೆ ಮಂಜೂರಾತಿ ಪತ್ರ

ಬೆಂಗಳೂರು ಪೂರ್ವ ತಾಲ್ಲೂಕು, ಬಿದರಹಳ್ಳಿ ಹೋಬಳಿ, ನಿಂಬೇಕಾಯಿಪುರ ಗ್ರಾಮದ ಸ.ನಂ 30/3 & 30/4 ರ 02ಎ-26ಗುಂ ವಿಸ್ತೀರ್ಣದ ಪ್ರದೇಶದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಬಹುವಸತಿ ಕಟ್ಟಡಕ್ಕೆ ಮಾನ್ಯ ಆಯುಕ್ತರವರು ಆದೇಶ ಸಂಖ್ಯೆ: 7090, ದಿನಾಂಕ: 20.03.2023 ರಂದು ನಕ್ಷೆ ಮಂಜೂರಾತಿಗೆ ಅನುಮೋದನೆ ನೀಡಿರುತ್ತಾರೆ.

ಶ್ರೀಮತಿ/ಶ್ರೀ

M. Ramesh & M. Pushpalatha,
#407, 4th floor, Pyramid Platina Apartments,
1st stage, Narayana Nagara, Kanakapura Main road,
Near Gubbala Bus stop, Doddakallasandra,
Bangalore – 560062.

ಮಾನ್ಯರೇ,

ಬೆಂಗಳೂರು ಪೂರ್ವ ತಾಲ್ಲೂಕು, ಬಿದರಹಳ್ಳಿ ಹೋಬಳಿ, ನಿಂಬೇಕಾಯಿಪುರ ಗ್ರಾಮದ ಸ.ನಂ 30/3 & 30/4 ರಲ್ಲಿ ನಿರ್ಮಿಸಲು ಉದ್ದೇಶಿಸಿರುವ 2ತಳ+ನಲ+11ಮೇಲಂತಸ್ತು+ಟೆರೇಸ್ ಅಂತಸ್ತು ಹೊಂದಿರುವ ಒಟ್ಟು 240 ವಸತಿ ಘಟಕಗಳನ್ನೊಳಗೊಂಡ ಬಹುವಸತಿ ಕಟ್ಟಡಗಳನ್ನು ನಿರ್ಮಾಣ ಮಾಡಲು ಈ ಕಛೇರಿಗೆ ಅರ್ಜಿ ಸಲ್ಲಿಸಿ, ನಕ್ಷೆ ಮಂಜೂರಾತಿ ಕೋರಿರುತ್ತೀರಿ. ಸದರಿ ಬಹುವಸತಿ ಕಟ್ಟಡಕ್ಕೆ ಮಾನ್ಯ ಆಯುಕ್ತರವರು ಆದೇಶ ಸಂಖ್ಯೆ: 7090, ದಿನಾಂಕ: 20.03.2023 ರಂದು ನಕ್ಷೆ ಮಂಜೂರಾತಿಗೆ ಅನುಮೋದನೆ ನೀಡಿರುತ್ತಾರೆ. ಅದರಂತೆ ನಕ್ಷೆ ಮಂಜೂರಾತಿಯನ್ನು ದಿನಾಂಕ: 17.04.2023 ರಿಂದ ದಿನಾಂಕ: 16.04.2025 ರವರೆಗೆ ಈ ಕೆಳಕಂಡ ಷರತ್ತುಗಳನ್ನು ವಿಧಿಸಿ ಮಂಜೂರಾತಿ ಮಾಡಲಾಗಿದೆ ಎಂದು ಈ ಮೂಲಕ ನಾನು ತಿಳಿಯಪಡಿಸಿದ್ದೇನೆ.

ಪಾಲಿಸಬೇಕಾದ ಷರತ್ತುಗಳು

- 1) ಪ್ರಾಧಿಕಾರದ ನಗರ ಯೋಜನಾ ವಿಭಾಗದಲ್ಲಿ ಕಟ್ಟಡಗಳ ಪರವಾನಿಗೆ ಪಡೆಯುವ ಸಮಯದಲ್ಲಿ ವಿಧಿಸಿರುವ ಷರತ್ತುಗಳನ್ನು ತಪ್ಪದೇ ಪಾಲಿಸುವುದು.
- 2) SEIAA ರವರಿಂದ ಪಡೆದಿರುವ Environmental Clearance ಪತ್ರ ಸಂಖ್ಯೆ: SEIAA 60 CON 2020, ದಿ: 12.08.2020 ರಲ್ಲಿ 2BF+GF+07UF ಮತ್ತು ದಿನಾಂಕ: 17.05.2022 ರಲ್ಲಿ 2BF+GF+08UF NOC ಗಳನ್ನು ನೀಡಿದ್ದು, ಪ್ರಸ್ತುತ 2BF+GF+11UF ಕಟ್ಟಡಕ್ಕೆ ನಕ್ಷೆ ಮಂಜೂರಾತಿ ಕೋರಿರುವಂತೆ ಪರಿಷ್ಕೃತ NOC ಅನ್ನು ಪ್ರಾರಂಭಿಕ ಪ್ರಮಾಣ ಪತ್ರ ನೀಡಲು ಮನವಿ ಸಲ್ಲಿಸುವ ಸಮಯದಲ್ಲಿ ಕಡ್ಡಾಯವಾಗಿ ಸಲ್ಲಿಸುವುದು.
- 3) ಅಗ್ನಿಶಾಮಕ ಇಲಾಖೆಯಿಂದ NOC ಅನ್ನು ಪಡೆದು ಪ್ರಾರಂಭಿಕ ಪ್ರಮಾಣ ಪತ್ರ ನೀಡಲು ಮನವಿ ಸಲ್ಲಿಸುವ ಸಮಯದಲ್ಲಿ ಕಡ್ಡಾಯವಾಗಿ ಸಲ್ಲಿಸುವುದು.
- 4) ಗ್ರಾಮ ಪಂಚಾಯಿತಿಯಿಂದ ಕಟ್ಟಡ ಅನುಮತಿ ಪತ್ರ, KSPCB ಸಂಸ್ಥೆಯಿಂದ CFE ಪತ್ರ, ಪಡೆದು ಪ್ರಾರಂಭಿಕ ಪ್ರಮಾಣ ಪತ್ರಕ್ಕೆ ಮನವಿ ಮಾಡುವ ಸಮಯದಲ್ಲಿ ಕಡ್ಡಾಯವಾಗಿ ಸಲ್ಲಿಸತಕ್ಕದ್ದು.
- 5) BESCOM ಸಂಸ್ಥೆಯಿಂದ ಪಡೆದಿರುವ NOC ಪತ್ರ ಸಂಖ್ಯೆ: SEE/BRC/EE(O)/AEE(O)/ AE(O)/F-1(A)/22-23/595-97, ದಿ: 27.04.2022 ರಲ್ಲಿ ವಿಧಿಸಿರುವ ಷರತ್ತುಗಳನ್ನು ತಪ್ಪದೇ ಪಾಲಿಸುವುದು.

P.T.O...

ಟಿ. ಚೌಡಯ್ಯ ರಸ್ತೆ, ಕುಮಾರ ಪಾರ್ಕ್ ಪಶ್ಚಿಮ, ಬೆಂಗಳೂರು 560020

T. Chowdaiah Road, Kumarapark West, Bangalore 560020. E-mail: bda@vsnl.com

ಬೆಂಗಳೂರು

- 6) Airport Authority of India ಸಂಸ್ಥೆಯಿಂದ ಪಡೆದಿರುವ Height Clearance ಪತ್ರ ಸಂಖ್ಯೆ: BIAL/South/B/021023/741237, ದಿನಾಂಕ: 22.02.2023 ರಲ್ಲಿ ವಿಧಿಸಿರುವ ಷರತ್ತುಗಳನ್ನು ತಪ್ಪದೇ ಪಾಲಿಸುವುದು.
- 7) ನಕ್ಷೆಯಲ್ಲಿ ವಿವಿಧ ಉದ್ದೇಶಕ್ಕಾಗಿ ಗುರುತಿಸಿರುವ ಪ್ರದೇಶಗಳು ಅಂದರೆ ನಾಗರಿಕ ಸೌಲಭ್ಯ ನಿವೇಶನ, ಉದ್ಯಾನವನ, ಬಯಲುಜಾಗ, ರಸ್ತೆಗಳು, ಸರ್ಫೇಸ್ ವಾಹನ ನಿಲುಗಡೆ ಪ್ರದೇಶಗಳನ್ನು ಬೇರೆ ಯಾವುದೇ ಉದ್ದೇಶಕ್ಕಾಗಿ ಉಪಯೋಗಿಸತಕ್ಕದ್ದಲ್ಲ.
- 8) ಆರ್.ಎಂ.ಪಿ 2015 ರಂತೆ ರಸ್ತೆಗಾಗಿ ಮೀಸಲಿಟ್ಟಿರುವ ಪ್ರದೇಶವನ್ನು ಕಟ್ಟಡ ಕಾಮಗಾರಿ ಪ್ರಾರಂಭಿಸುವ ಮುನ್ನ ಪ್ರಾಧಿಕಾರಕ್ಕೆ ಉಚಿತವಾಗಿ ನೋಂದಾಯಿತ ತ್ಯಾಗ ಪತ್ರದ ಮೂಲಕ ಹಸ್ತಾಂತರಿಸುವುದು.
- 9) ಅಭಿವೃದ್ಧಿದಾರರು ಕಟ್ಟಡದ ಕಾಮಗಾರಿ ಪ್ರಾರಂಭಿಸುವ ಮುನ್ನ ಸದರಿ ಕಟ್ಟಡಗಳಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರುಗಳಿಗೆ ಶೌಚಾಲಯಗಳನ್ನು ಕಡ್ಡಾಯವಾಗಿ ನಿರ್ಮಿಸತಕ್ಕದ್ದು ಹಾಗೂ ಸದರಿ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಇಲ್ಲವಾದಲ್ಲಿ ಸದರಿ ಕಟ್ಟಡಕ್ಕೆ ಪ್ರಾರಂಭಿಕ ಪ್ರಮಾಣ ಪತ್ರವನ್ನು ನೀಡಲಾಗುವುದಿಲ್ಲ ಹಾಗೂ ನೀಡಲಾಗಿರುವ ನಕ್ಷೆ ಮಂಜೂರಾತಿಯನ್ನು ಯಾವುದೇ ಮುನ್ಸೂಚನೆಯಿಲ್ಲದೆ ರದ್ದುಪಡಿಸಲಾಗುವುದು.
- 10) ಅಭಿವೃದ್ಧಿದಾರರು ಭದ್ರತಾ ಸಿಬ್ಬಂದಿಯವರನ್ನು ನೇಮಿಸಿ ಕಟ್ಟಡ ನಿರ್ಮಾಣದ ಪ್ರದೇಶದ ಒಳಗೆ ಹೋಗಲು ಮತ್ತು ಹೊರಗೆ ಬರಲು ವಾಹನ ಸಂಚಾರ ವ್ಯವಸ್ಥೆಯಲ್ಲಿ ಅಡಚಣೆ ಉಂಟಾಗದಂತೆ ವ್ಯವಸ್ಥೆ ಕಲ್ಪಿಸಿ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳತಕ್ಕದ್ದು, ಹಾಗೂ ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಸ್ವತ್ತಿನ ಒಳಬಾಗದಲ್ಲಿ ಅಳವಡಿಸಿ ನಿರ್ವಹಿಸುವುದು.
- 11) ಅರ್ಜಿದಾರರು ಶಾಸನಬದ್ಧ ಸಂಸ್ಥೆಗಳಿಗೆ, ಬಿಡಿಎ / ಬಿಬಿಎಂಪಿ / ನಗರ ಸಭೆ / ಪಂಚಾಯತ್ ಗೆ ಯಾವುದಾದರೂ ಬಾಕಿ ಶುಲ್ಕಗಳನ್ನು ಪಾವತಿಸಬೇಕಿದ್ದಲ್ಲಿ ಅಂತಹ ಸಂಸ್ಥೆಗಳು ವಿಧಿಸುವ ಶುಲ್ಕವನ್ನು ಪಾವತಿಸತಕ್ಕದ್ದು.
- 12) ಅರ್ಜಿದಾರರು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು / ಸರ್ಕಾರವು / ನ್ಯಾಯಾಲಯವು ಕಾಲ ಕಾಲಕ್ಕೆ ವಿಧಿಸುವ ಎಲ್ಲಾ ನಿಬಂಧನೆಗಳಿಗೆ ಬದ್ಧರಾಗಿರತಕ್ಕದ್ದು.
- 13) ಮಳೆ ನೀರು ಕೊಯ್ಲುನ್ನು ಬೆಂಗಳೂರು ಜಲಮಂಡಳಿ ರವರು ನಿಗದಿಪಡಿಸಿರುವಂತೆ ಕಡ್ಡಾಯವಾಗಿ ಅಳವಡಿಸುವುದು.
- 14) ಇಬ್ಬಗೆಯ ಕೊಳವೆ ವಿಧಾನವನ್ನು ಕುಡಿಯುವ ನೀರಿಗಾಗಿ ಹಾಗೂ ಇತರೆ ಉದ್ದೇಶಿತ ವ್ಯವಸ್ಥೆಗಳಿಗಾಗಿ ಅಳವಡಿಸುವುದು.
- 15) ಒಳಚರಂಡಿ ವ್ಯವಸ್ಥೆಗಾಗಿ ಸ್ಥಾಪಿಸಿದ ನೈರ್ಮಲ್ಯ ಶುದ್ಧೀಕರಣ ಘಟಕವನ್ನು (S.T.P) ಅಳವಡಿಸಿ ಹಾಗೂ ಶುದ್ಧೀಕರಿಸಿದ ನೀರನ್ನು ಮನೆಗಳಲ್ಲಿನ ಶೌಚಾಲಯ, Gardening ಹಾಗೂ ಗಿಡಮರ Lawn ಗಳಿಗಾಗಿ ಕಡ್ಡಾಯವಾಗಿ ಉಪಯೋಗಿಸತಕ್ಕದ್ದು ಮತ್ತು ಇದರಿಂದ ಉತ್ಪತ್ತಿಯಾಗುವ Sewage ಯುಕ್ತ ತ್ಯಾಜ್ಯ ನೀರನ್ನು ಯಾವುದೇ ಕಾರಣಕ್ಕೂ ಕೆರೆ/ಹಳ್ಳ/ಕಣಿವೆ/ಹೊಳೆಗೆ ಬಿಡತಕ್ಕದ್ದಲ್ಲ.
- 16) ಅಭಿವೃದ್ಧಿದಾರರು ಕಟ್ಟಡದ ಆವರಣಗಳಲ್ಲಿ ಗಿಡ ಮರಗಳನ್ನು ಬೆಳೆಸಿ ಪರಿಸರವನ್ನು ಸಂರಕ್ಷಿಸುವ ಷರತ್ತಿಗೆ ಬದ್ಧರಾಗಿರತಕ್ಕದ್ದು.
- 17) ಅಭಿವೃದ್ಧಿದಾರರು ಕಟ್ಟಡಗಳಿಗೆ ಸೋಲಾರ್ ಉಪಕರಣಗಳನ್ನು ಅಳವಡಿಸಿಕೊಳ್ಳತಕ್ಕದ್ದು.
- 18) ಸದರಿ ಕಟ್ಟಡವನ್ನು ಪ್ರಾರಂಭಿಸುವ ಮೊದಲು ಪ್ರಾರಂಭಿಕ ಪ್ರಮಾಣ ಪತ್ರವನ್ನು ಹಾಗೂ ಪೂರ್ಣಗೊಂಡ ಕಟ್ಟಡವನ್ನು ಉಪಯೋಗಿಸುವ ಮೊದಲು ಸಂಬಂಧಪಟ್ಟ ಅಧಿಕಾರಿಗಳಿಂದ (ಪ್ರಾಧಿಕಾರದ) ಸ್ವಾಧೀನಾನುಭವ ಪತ್ರವನ್ನು ಕಡ್ಡಾಯವಾಗಿ ಪಡೆಯತಕ್ಕದ್ದು.
- 19) ಅಭಿವೃದ್ಧಿದಾರರು ಟ್ರಾನ್ಸ್ ಫಾರ್ಮರ್ ಗಾಗಿ ಗುರುತಿಸಿರುವ ಪ್ರದೇಶದಲ್ಲಿ ಅಳವಡಿಸತಕ್ಕದ್ದು, ಬೇರೆ ಯಾವುದೇ ಉದ್ದೇಶಕ್ಕಾಗಿ ಉಪಯೋಗಿಸತಕ್ಕದ್ದಲ್ಲ.
- 20) ಪ್ರಾಧಿಕಾರದಿಂದ ಮಂಜೂರಾದ ನಕ್ಷೆಯ ಪ್ರತಿಯನ್ನು ಕಟ್ಟಡ ನಿರ್ಮಾಣ ಮಾಡುವ ಸ್ಥಳದಲ್ಲಿ ಕಡ್ಡಾಯವಾಗಿ ಪ್ರದರ್ಶಿಸತಕ್ಕದ್ದು.
- 21) ಅಭಿವೃದ್ಧಿದಾರರು ಕಟ್ಟಡದ ಸುರಕ್ಷತೆ ಹಾಗೂ ಭದ್ರತೆಯ, ಕಟ್ಟಡದ ರಚನಾತ್ಮಕ ವಿನ್ಯಾಸದ ಬಗ್ಗೆ ಸಂಪೂರ್ಣವಾಗಿ ಜವಬ್ದಾರಾಗಿರತಕ್ಕದ್ದು. ಈ ಸಂಬಂಧ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಯಾವುದೇ ರೀತಿಯ ಹೊಣೆಗಾರಿಕೆ ಮತ್ತು ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ಕಟ್ಟಡ ನಿರ್ಮಾಣ ಸಮಯದಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾರ್ಮಿಕರು ಹಾಗೂ ನಿರ್ಮಾಣದ ಬಗ್ಗೆ ಸೂಕ್ತ ಸುರಕ್ಷತಾಮತ್ತು ಭದ್ರತಾ ಕ್ರಮಗಳನ್ನು ಅಳವಡಿಸಿಕೊಳ್ಳತಕ್ಕದ್ದು, ನಿರ್ಮಾಣ ಸಮಯದಲ್ಲಿ

ಯಾವುದೇ ತರಹದ ಅನಾಹುತ ಅಥವಾ ಪ್ರಾಣ ಹಾನಿಯಾಗದಂತೆ ಕಟ್ಟುನಿಟ್ಟಿನ ಎಚ್ಚರವಹಿಸತಕ್ಕದ್ದು, ಯಾವುದೇ ತರಹದ ಅನಾಹುತಕ್ಕೆ ಗುತ್ತಿಗೆ ಪಡೆದ ನಿರ್ಮಾಣದಾರರು ನೇರ ಜವಬ್ದಾರಾಗಿರುತ್ತಾರೆ. ಅಂತಹ ಪ್ರಸಂಗ ಕಂಡುಬಂದಲ್ಲಿ ಕಾನೂನು ಕ್ರಮ ಜರುಗಿಸುವುದಲ್ಲದೆ ನೀಡಲಾಗಿರುವ ಮಂಜೂರಾತಿಯು ತಂತಾನೆ ರದ್ದಾಗುತ್ತದೆ.

- 22) ಅಭಿವೃದ್ಧಿದಾರರು ಕಟ್ಟಡ ನಿರ್ಮಾಣ ಸಮಯದಲ್ಲಿ ಕಟ್ಟಡ ನಿರ್ಮಾಣ ಸಾಮಗ್ರಿಗಳಿಂದಾಗಲೀ ಅಥವಾ ಇನ್ನಾವುದೇ ಕಟ್ಟಡದ ಅನುಪಯುಕ್ತ ಸಾಮಗ್ರಿಗಳಿಂದ ಸಾರ್ವಜನಿಕರಿಗೆ ಹಾಗೂ ಪರಿಸರಕ್ಕೆ ಯಾವುದೇ ತೊಂದರೆಯಾಗದಂತೆ ಸೂಕ್ತ ವ್ಯವಸ್ಥೆ ಮಾಡತಕ್ಕದ್ದು. ಇದಕ್ಕೆ ಅನುಗುಣವಾಗಿ ಬ್ಯಾರಿಕೇಡಿಂಗ್ ನ್ನು ಅಳವಡಿಸಿ ನಿರ್ಮಾಣ ಕಾರ್ಯ ಕೈಗೊಳ್ಳತಕ್ಕದ್ದು.
- 23) ಯೋಜನೆಯಲ್ಲಿ ಘನ ತ್ಯಾಜ್ಯಗಳನ್ನು ಪ್ಲಾಸ್ಟಿಕ್ ಹಾಗೂ ಇತ್ಯಾದಿಯಾಗಿ ವಿಂಗಡಿಸಿ Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು ಹಾಗೂ ನಿಗದಿತ ಸ್ಥಳಕ್ಕೆ ಸಾಗಿಸಲು ಸೂಕ್ತ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡಿಕೊಳ್ಳತಕ್ಕದ್ದು.
- 24) ಕಾರ್ಯದರ್ಶಿ, ಕಾರ್ಮಿಕ ಇಲಾಖೆ ರವರ ಪತ್ರ ದಿನಾಂಕ: 04-03-2006 ರ ಪತ್ರದಲ್ಲಿ ವಿಧಿಸಿರುವ ಷರತ್ತುಗಳಿಗೆ ಅಭಿವೃದ್ಧಿದಾರರು ಬದ್ಧರಾಗಿರತಕ್ಕದ್ದು.
- 25) ಕಟ್ಟಡ ನಿರ್ಮಾಣ ಸಮಯದಲ್ಲಿ ಸೆಂಟರಿಂಗ್ ಅಥವಾ ಇನ್ನಿತರೇ ಕಾರಣಗಳಿಂದ ಏನಾದರೂ ಅನಾಹುತ ಸಂಭವಿಸಿದ್ದಲ್ಲಿ ಅದಕ್ಕೆ ಅಭಿವೃದ್ಧಿದಾರರೇ ಜವಬ್ದಾರಾಗಿರುತ್ತಾರೆ. ನಕ್ಷೆ ಮಂಜೂರು ಮಾಡಿದ ಯಾವುದೇ ಇಲಾಖೆ / ಸಂಸ್ಥೆಯು ಜವಬ್ದಾರಾಗಿರುವುದಿಲ್ಲ.
- 26) ಅಭಿವೃದ್ಧಿದಾರರು ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲಿಕತ್ವದ ಬಗ್ಗೆ ಯಾವುದೇ ತಪ್ಪು ಮಾಹಿತಿ / ದಾಖಲಾತಿ ನೀಡಿದ್ದಲ್ಲಿ ಅರ್ಜಿದಾರರಿಗೆ ಯಾವುದೇ ಮುನ್ಸೂಚನೆ ನೀಡದೆ ನಕ್ಷೆ ಅನುಮೋದನೆಯು ತನ್ನಂತಾನೇ ರದ್ದಾಗುತ್ತದೆ ಹಾಗೂ ಕಾನೂನು ರೀತ್ಯಾ ಸೂಕ್ತ ಕ್ರಮಕೈಗೊಳ್ಳಲಾಗುವುದು.
- 27) ಅಭಿವೃದ್ಧಿದಾರರು ಕುಡಿಯುವ ನೀರಿನ ಸರಬರಾಜಿಗಾಗಿ ಸಂಬಂಧಪಟ್ಟ ಇಲಾಖೆಯನ್ನು (BWSSB) ಅಥವಾ ಸ್ಥಳೀಯ ಸಂಸ್ಥೆಯನ್ನು ಅವಲಂಬಿಸದೆ ನೀರಿನ ಸರಬರಾಜಿಗಾಗಿ ತಮ್ಮ ಸ್ವಂತ ವ್ಯವಸ್ಥೆಯನ್ನು ಮಾಡಿಕೊಳ್ಳತಕ್ಕದ್ದು.
- 28) ಗೌರವಾನ್ವಿತ ರಾಷ್ಟ್ರೀಯ ಹಸಿರು ನ್ಯಾಯಪೀಠ ರವರ ಪತ್ರ ಸಂಖ್ಯೆ: PCB/031/C&D/ 2016/5392/2020-21, ದಿನಾಂಕ: 25.02.2021 ರಂತೆ Construction and Demolition (C & D) ಕಸವನ್ನು ವಿಲೇ ಮಾಡುವ ಬಗ್ಗೆ ನಿರ್ವಹಣೆ ಯೋಜನೆಯನ್ನು ULB (Urban Local Body) ರವರಿಗೆ ಸಲ್ಲಿಸಿ ಅನುಮೋದನೆ ಪಡೆದು ಪ್ರಾರಂಭಿಕ ಪ್ರಮಾಣ ಪತ್ರವನ್ನು ನೀಡುವ ಮುನ್ನ ಸಲ್ಲಿಸುವುದು.
- 29) SEIAA ನಿಯಮಗಳನ್ವಯ ಅಭಿವೃದ್ಧಿದಾರರು ವಾಹನ ನಿಲುಗಡೆಯ ಸ್ಥಳದಲ್ಲಿ ಕಡ್ಡಾಯವಾಗಿ ಶೇ 25% ರಷ್ಟು ವಿದ್ಯುತ್ ವಾಹನಗಳಿಗೆ ಚಾರ್ಜಿಂಗ್ ಪಾಯಿಂಟ್ ಗಳನ್ನು ಅಳವಡಿಸತಕ್ಕದ್ದು.
- 30) ಇತ್ತೀಚಿನ ಸರ್ಕಾರಿ ಆದೇಶ ಸಂಖ್ಯೆ: ನಅಇ/536/ಬೆಂಭೂಸ್ವಾ/2017, ದಿನಾಂಕ: 16.03.2019 ರನ್ವಯ ಮಾನ್ಯ ಸರ್ವೋಚ್ಚ ನ್ಯಾಯಾಲಯದ ಅಪೀಲು ಸಂಖ್ಯೆ: 5016//2016 ರ ಷರತ್ತಿಗೊಳಪಟ್ಟಿರುತ್ತದೆ (NGT ಬಫರ್ ಗೆ ಸಂಬಂಧಿಸಿದಂತೆ).
- 31) ಅಭಿವೃದ್ಧಿದಾರರು ಬೆಟರ್ ಮೆಂಟ್ ತೆರಿಗೆ ಪಾವತಿಸುವ ಕುರಿತು ಮಾನ್ಯ ಉಚ್ಚ ನ್ಯಾಯಾಲಯದ ನೀಡುವ 45727-45730/2011 (ಬೆಂಅಪ್ರಾ), ದಿನಾಂಕ: 03.09.2012ರ ತೀರ್ಮಾನದ ವಿರುದ್ಧ ಪ್ರಾಧಿಕಾರವು ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಿದ್ದು, ಮೇಲ್ಮನವಿಯ ಕುರಿತು ನ್ಯಾಯಾಲಯ ನೀಡುವ ತೀರ್ಪಿಗೆ ಬದ್ಧರಾಗಿರಲು ಷರತ್ತಿಗೆ ಒಳಪಡಿಸಲಾಗಿದೆ.


 ಅಯುಕ್ತರ ವರದಾಗಿ
 ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
 ಬೆಂಗಳೂರು.

ಪ್ರತಿಯನ್ನು: ಕಾರ್ಯಪಾಲಕ ಅಭಿಯಂತರು (ಉತ್ತರ), ಆರ್.ಐ.ನಗರ ಐ.ಡಿ.ಎ ವಾಣಿಜ್ಯ ಸಂಕೀರ್ಣ, ಬೆಂಗಳೂರು ರವರ ಮಾಹಿತಿಗಾಗಿ.



BANGALORE DEVELOPMENT AUTHORITY

T.Chowdaiah Road, Kumarapark West, Banglaore-560020

GSTIN:29AAALB0060D1ZS

PAN NO : AAALB0060D

State Name : Karnataka, Code : 29



REMITTANCE CHALLAN

No. : GN230447

Date : 5-Apr-23

Through : 2828201002001

Particulars	Amount
Account :	
11182 PLAN PROCESSING / SCRUITINY FEE	22,50,810.00
11191 GROUND RENT	22,50,810.00
11189 Development charges	1,00,036.00
337537 SLUM CLEARANCE CESS	2,14,153.00
336546 W W C	34,99,260.00
334493 Security deposit - contractors	25,00,900.00
11183 PLAN COPY / RCDP / REGN / RENWAL CONTRA FEE	48,000.00
11199 Lake development fee	2,67,691.00
331530 CGST	4,42,562.00
331531 SGST	4,42,562.00

On Account of :

GST NO 29AAUFP3305R1ZC

Bank Transaction Details:

11182 PLAN PROCESSING / SCRUITINY FEE, Karnataka Bank Ltd. (India)

RTGS

KARBH23093351946


3-Apr-23 1,20,16,784.00

Amount (in words) :

INR One Crore Twenty Lakh Sixteen Thousand Seven Hundred Eighty Four Only

₹ 1,20,16,784.00

Name : M RAMESH AND M PUSHPALATHA
 Site No / Flat No : SY NO 30/3 AND 30/4 NIMBEKAYIPURA
 Layout / Flat No : BIDARAHALLI



* G N 2 3 0 4 4 7 *

5 APR 2023

Bank Seal & Signatory

NOTE : MERE ACCEPTANCE OF THE REMITTANCE BY THE BANK DOES NOT AUTOMATICALLY CONFER ON THE PAYER'S BENEFITS EXPECTED FROM SUCH PAYMENTS. THE PAYER IS EXPECTED TO ENSURE COMPLIANCE WITH THE VARIOUS REQUIREMENTS OF BDA BEFORE NECESSARY BENEFITS ACCRUE TO HIM / HER.

(RECEIPTS ISSUED AGAINST PAY ORDERS / DRAFTS SUBJECT TO REALISATION)



ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ

No. ಬೆಂಅಪ್ರಾ/ಅಸ/ಅಲ-2/ತಾಸಂ-3/ಟಿ- 68 /2022-23

ಅಭಿಯಂತರ ಸದಸ್ಯರ ಕಛೇರಿ,
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಬೆಂಗಳೂರು ದಿನಾಂಕ: 21.03.2023

ಗೆ,

M. Ramesh & M. Pushpalatha,
#407, 4th floor, Pyramid Platina Apartments,
1st stage, Narayana Nagara, Kanakapura Main road,
Near Gubbala Bus stop, Doddakallasandra,
Bangalore – 560062.

ಸೂಚನಾ ಪತ್ರ

ಬೆಂಗಳೂರು ಪೂರ್ವ ತಾಲ್ಲೂಕು, ಬಿದರಹಳ್ಳಿ ಹೋಬಳಿ, ನಿಂಬೇಕಾಯಿಪುರ ಗ್ರಾಮದ ಸ.ನಂ 30/3 & 30/4 ರಲ್ಲಿ ನಿರ್ಮಿಸಲು ಉದ್ದೇಶಿಸಿರುವ 2ತಳ+ನೆಲ+11ಮೇಲಂತಸ್ತು+ಟೆರೇಸ್ ಅಂತಸ್ತು ಹೊಂದಿರುವ ಒಟ್ಟು 240 ವಸತಿ ಘಟಕಗಳನ್ನೊಳಗೊಂಡ ಬಹುವಸತಿ ಕಟ್ಟಡಗಳನ್ನು ಮಾನ್ಯ ಆಯುಕ್ತರವರ ಆದೇಶ ಸಂಖ್ಯೆ: 7090, ದಿನಾಂಕ: 18.03.2023 ರಂದು ಅನುಮೋದನೆ ನೀಡಿರುವ ಮೇರೆಗೆ ಈ ಕೆಳಕಂಡ ಶುಲ್ಕಗಳನ್ನು ಬಿ.ಡಿ.ಎ ಆವರಣದಲ್ಲಿರುವ ಕೆನರಾ ಬ್ಯಾಂಕ್ / ಇಂಡಿಯನ್ ಓವರ್ಸೀಸ್ ಬ್ಯಾಂಕಿಗೆ ಪಾವತಿಸಲು ಸೂಚಿಸಿದೆ.

ಅಕೌಂಟ್ ಕೋಡ್ :

ಅ.ಕೋಡ್	ವಿವರಗಳು	ಪ್ರಸ್ತುತ ಪಾವತಿಸಿರುವ ಶುಲ್ಕ
182	ನಕ್ಷೆ ಪರಿಶೀಲನಾ ಶುಲ್ಕ	2250810.00
191	ನೆಲ ಬಾಡಿಗೆ	2250810.00
189	ಅಭಿವೃದ್ಧಿ ಶುಲ್ಕ	100036.00
537	ಕೊಳಚೆ ನಿರ್ಮೂಲನಾ ಶುಲ್ಕ	214153.00
546	ಕಾರ್ಮಿಕ ಕಲ್ಯಾಣ ನಿಧಿ	3499260.00
493	ಭದ್ರತಾ ಠೇವಣಿ	2500900.00
183	ನಕ್ಷೆ ಪ್ರತಿಗಳ ಶುಲ್ಕ	48000.00
199	ಕೆರೆ ಅಭಿವೃದ್ಧಿ ಶುಲ್ಕ	267691.00
	ಒಟ್ಟು ಮೊತ್ತ	1,11,31,660.00
	'ಸಿ' ಜಿ.ಎಸ್.ಟಿ. 9% (ರೂ. 4917347.00)	442562.00
	'ಎಸ್' ಜಿ.ಎಸ್.ಟಿ. 9% (ರೂ. 4917347.00)	442562.00
	ಪಾವತಿಸಬೇಕಿರುವ ಒಟ್ಟು ಮೊತ್ತ	1,20,16,784.00

(ಒಂದು ಕೋಟಿ ಇಪ್ಪತ್ತು ಲಕ್ಷ ಹದಿನಾರು ಸಾವಿರದ ಏಳುನೂರ ಎಂಭತ್ತನಾಲ್ಕು ರೂಪಾಯಿಗಳು ಮಾತ್ರ)

ಮೇಲೆ ನಮೂದಿಸಿದ ಶುಲ್ಕಗಳನ್ನು ಸೂಚನಾ ಪತ್ರವನ್ನು ನೀಡಿದ ದಿನಾಂಕದಿಂದ 30 ದಿನಗಳೊಳಗೆ ಬಿ.ಡಿ.ಎ ಖಾತೆಗೆ ಪಾವತಿಸಿಕೊಳ್ಳಲು ಈ ಮೂಲಕ ತಿಳಿಸಲಾಗಿದೆ.

Sunilthy Hungeer
ತಾಂತ್ರಿಕ ಸಹಾಯಕರು-3
ಅಭಿಯಂತರ ಸದಸ್ಯರ ಕಛೇರಿ
ಬೆಂಅಪ್ರಾ ಬೆಂಗಳೂರು
21/03/2023

ಪ್ರತಿಯನ್ನು:-

ಮ್ಯಾನೇಜರ್, ಕೆನರಾ ಬ್ಯಾಂಕ್ / ಇಂಡಿಯನ್ ಓವರ್ಸೀಸ್ ಬ್ಯಾಂಕ್, ಬಿ.ಡಿ.ಎ ಎಕ್ಸ್ ಟೆನ್ಷನ್, ಕೌಂಟರ್, ಕೆ.ಪಿ.ವೆಸ್ಟ್, ಬೆಂಗಳೂರು.

ಮಂಡೂರು ಗ್ರಾಮ ಪಂಚಾಯಿತಿ ಕಾರ್ಯಾಲಯ

ಮಂಡೂರು ಜಿಲ್ಲಾಕಟ್ಟೆ ಹೋಬಳಿ, ಬೆಂಗಳೂರು ಪೂರ್ವ ತಾಲ್ಲೂಕು, ಬೆಂಗಳೂರು - 560 049.

08/10/2020

ದಿನಾಂಕ :



ದೃಢೀಕರಣ ಪತ್ರ

ಬೆಂಗಳೂರು ಪೂರ್ವ ತಾಲ್ಲೂಕು, ಬಿದರಹಳ್ಳಿ ಹೋಬಳಿ, ಮಂಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ನಿರ್ದೇಶನಾಧೀನ ಗ್ರಾಮದಲ್ಲಿ ಶ್ರೀ ರಮೇಶ್ ಎಂ ಬಿನ್ ಮುತ್ಯಾಲ ನಾಯ್ಡು ಮತ್ತು ಪುಷ್ಪಲಂ ಡೇವಲಪರ್ಸ್ ಪುಷ್ಪಲತಾ ಎಂ ಎಂಬುವವರಿಗೆ ಸೇರಿದ ಸರ್ವೆ ನಂ: 30/3 ಮತ್ತು 30/4 ಆಸ್ತಿ ಪಿ.ಎ.ಡಿ ನಂ. 150200401601420174 ಮತ್ತು 150200401601420173 ರ ಸ್ವತ್ತಿಗೆ 45 ಮೀಟರ್ ಅಗಲದ ರಸ್ತೆ ಹೊಂದಿಕೊಂಡಿರುತ್ತದೆ ಎಂದು ಈ ಮೂಲಕ ದೃಢೀಕರಿಸಲಾಗಿದೆ.

ಮಂಡೂರು ಗ್ರಾಮ ಪಂಚಾಯಿತಿ ಅಧಿಕಾರಿ
ಮಂಡೂರು ಗ್ರಾಮ ಪಂಚಾಯಿತಿ
ಬಿದರಹಳ್ಳಿ ಹೋಬಳಿ,
ಬೆಂಗಳೂರು ಪೂರ್ವ ತಾ.